



ಪಟ್ಟಣ ಸಹಕಾರ ಬ್ಯಾಂಕುಗಳ

ವಾರ್ತಾ ಪತ್ರಿಕೆ

ಕರ್ನಾಟಕ ರಾಜ್ಯ
ಸಹಕಾರ ಪಟ್ಟಣ
ಬ್ಯಾಂಕುಗಳ
ಮಹಾಮಂಡಳದ
ಅಧಿಕೃತ ಕನ್ನಡ
ವಾರ್ತಾಪತ್ರಿಕೆ

ಸಂಪುಟ : 33 | ಸಂಚಿಕೆ : 20 | 19 ಆಗಸ್ಟ್ 2026 | ಬುಧವಾರ | ಪುಟಗಳು : 8 | ಬೆಲೆ : 2/-

ನೂತನ ಸಹಕಾರ ಸಚಿವರಾಗಿ ಲಕ್ಷ್ಮಣ ಸವದಿ ಅವರಿಂದ ಅಧಿಕಾರ ಸ್ವೀಕಾರ

ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸಂಪುಟದ ಸಚಿವರುಗಳಿಗೆ ಖಾತೆಗಳ ಹಂಚಿಕೆ ಮಾಡಲಾಗಿದೆ. ಸಹಕಾರ ಖಾತೆಯ ನೂತನ ಸಚಿವರಾಗಿ ಹಿರಿಯ ಸಹಕಾರಿ ಮುಖಂಡರೂ, ಮಾಜಿ ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸಂಗಪ್ಪ ಸವದಿ ಅವರು ನೇಮಕಗೊಂಡಿದ್ದಾರೆ.

ಲಕ್ಷ್ಮಣ ಸವದಿ ಅವರು ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಸದಾನಂದಗೌಡರವರ ಸಚಿವ ಸಂಪುಟದಲ್ಲಿ ಸಹಕಾರ ಸಚಿವರಾಗಿಯೂ ಕಾರ್ಯನಿರ್ವಹಿಸಿರುವ ಅನುಭವ ಹೊಂದಿದ್ದಾರೆ. ಅಲ್ಲದೆ, ಈ ಹಿಂದಿನ ಸರ್ಕಾರಗಳಲ್ಲಿ ಕೃಷಿ, ಸಾರಿಗೆ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ವಿಧಾನಸಭಾ ಕ್ಷೇತ್ರದವರಾದ ಲಕ್ಷ್ಮಣ ಸಂಗಪ್ಪ ಸವದಿ ಅವರು ವಿಧಾನ ಪರಿಷತ್ತಿನ ಸದಸ್ಯರಾಗಿ, ನಂತರ ಪರಿಷತ್ತಿನ ಉಪನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. 2004ರಲ್ಲಿ ಅಥಣಿ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಇವರು, 2008ರಲ್ಲೂ ಅದೇ ಕ್ಷೇತ್ರದಿಂದ ಚುನಾಯಿತರು. ನಂತರ 2019ರಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. 2020ರ ಫೆಬ್ರವರಿಯಲ್ಲಿ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದರು. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಚುನಾಯಿತರಾದ ಲಕ್ಷ್ಮಣ ಸಂಗಪ್ಪ ಸವದಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರವರ ಸರ್ಕಾರದ



ಅವಧಿಯಲ್ಲಿ ಸಹಕಾರ ಸಂಘಗಳ ಕಾಯ್ದೆ ತಿದ್ದುಪಡಿ ಸಮಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಲಕ್ಷ್ಮಣ ಸವದಿಯವರು ಹಲವು ಬಾರಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕು ಮತ್ತು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕಿನ ನಿರ್ದೇಶಕರಾಗಿ, ಉಪಾಧ್ಯಕ್ಷರಾಗಿ ಸಹಕಾರಾಭಿವೃದ್ಧಿಗೆ ಮಾರ್ಗದರ್ಶನ ಮಾಡಿರುವುದು ಉಲ್ಲೇಖನೀಯ. ಅಥಣಿ ತಾಲ್ಲೂಕಿನ ನಾಗನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿಯೂ ಮಾರ್ಗದರ್ಶನ ಮಾಡುತ್ತಿದ್ದಾರೆ. ಈ ಹಿಂದೆ ಸಹಕಾರ ಸಚಿವರಾಗಿ ರೈತರಿಗೆ ಶೇ. 1ರ ರಿಯಾಯಿತಿ ಬಡ್ಡಿದರದಲ್ಲಿ ಕೃಷಿ ಸಾಲವನ್ನು ವಿತರಿಸಲು ಪ್ರಥಮ ಬಾರಿಗೆ ಕರಡು ಸಿದ್ಧಪಡಿಸಿ, ಅನುಷ್ಠಾನಗೊಳಿಸಿದ ಶ್ರೇಯಸ್ಸು ಲಕ್ಷ್ಮಣ ಸವದಿಯವರಿಗೆ ಸಲ್ಲುತ್ತದೆ. ವೈದ್ಯನಾಥನ್ ಸಮಿತಿ ವರದಿಯನ್ನು ಅನುಷ್ಠಾನಗೊಳಿಸುವಲ್ಲಿಯೂ ಸಹ ಪ್ರಮುಖ ಪಾತ್ರ ವಹಿಸಿರುವ ಲಕ್ಷ್ಮಣ ಸವದಿ ಅವರಿಗೆ ಸಹಕಾರ ಚಳವಳಿಯನ್ನು ಬಲಪಡಿಸಿ ಮುನ್ನಡೆಸುವ ಜವಾಬ್ದಾರಿಯನ್ನು ಮುಖ್ಯಮಂತ್ರಿಗಳು ಹೊರಿಸಿದ್ದಾರೆ. ನೂತನ ಸಹಕಾರ ಸಚಿವರಾಗಿರುವ ಲಕ್ಷ್ಮಣ ಸವದಿ ಅವರನ್ನು ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ಅಧ್ಯಕ್ಷರಾದ ಎಚ್.ಕೆ. ಪಾಟೀಲ ಅವರು ಹಾರ್ದಿಕವಾಗಿ ಅಭಿನಂದಿಸಿ, ಶುಭ ಹಾರೈಸಿದ್ದಾರೆ. ಹಾಗೆಯೇ, ಆಡಳಿತ ಮಂಡಳಿ ಎಲ್ಲ ನಿರ್ದೇಶಕರುಗಳು, ಮುಖ್ಯಕಾರ್ಯನಿರ್ವಾಹಣಾಧಿಕಾರಿ, ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಹರ್ಸನಲ್ ಲೋನ್, ಮೈಕ್ರೋ ಫೈನಾನ್ಸ್ ಬಡ್ಡಿದರಕ್ಕೆ ಹೊಸ ಮಿತಿ : ಆರ್‌ಜಿಐ ಮಹತ್ವದ ಆದೇಶ

ಮುಂಬೈ : ತುರ್ತು ಸಂದರ್ಭದಲ್ಲಿ ಹಣದ ಅವಶ್ಯಕತೆ ಎದುರಾದಾಗ ಬೇರೆ ಗತಿ ಇಲ್ಲದೆ ಹೆಚ್ಚಿನ ಬಡ್ಡಿಗೆ ಸಾಲ ಪಡೆಯುತ್ತೇವೆ. ಇದನ್ನೇ ನೆಪ ಮಾಡಿಕೊಂಡು ಸಾಲ ನೀಡುವವರು ಕೂಡ ಬೇಕಾಬಿಟ್ಟು ಬಡ್ಡಿ ಹಾಕುತ್ತಾರೆ. ಆದ್ದೇ, ಈ ಯದ್ವಾತದ್ದಾಗೆ ಲಗಾಮು ಹಾಕಲು ಮುಂದಾಗಿರುವ ಭಾರತೀಯ ರಿಸರ್ವ್ ಬ್ಯಾಂಕ್ ಮಹತ್ವದ ಕ್ರಮ ಕೈಗೊಂಡಿದೆ. ಆ ಕುರಿತ ವರದಿ ಇಲ್ಲಿದೆ: ಆರ್‌ಬಿಐ ಸಣ್ಣ ಸಾಲಗಳು ಮತ್ತು ಮೈಕ್ರೋಫೈನಾನ್ಸ್ ಸಾಲಗಳ ಮೇಲೆ ಬ್ಯಾಂಕುಗಳು ಹಾಗೂ NBFCಗಳು ಅಂದರೆ, ಬ್ಯಾಂಕಿಂಗ್‌ಗಿಂತ ಹಣಕಾಸು ಸಂಸ್ಥೆಗಳು ಮನಬಂದಂತೆ ಹೆಚ್ಚಿನ ಬಡ್ಡಿ ಮತ್ತು ಗುಪ್ತ ಶುಲ್ಕಗಳನ್ನು ವಿಧಿಸುವುದಕ್ಕೆ ಬ್ರೇಕ್ ಹಾಕಲು ಹೊಸ ಕರಡು ನಿಯಮಾವಳಿಗಳನ್ನು ಪ್ರಸ್ತಾಪಿಸಿದ್ದು, ಗ್ರಾಹಕರನ್ನು ಅತಿಯಾದ ಬಡ್ಡಿ ಹೊರೆಯಿಂದ ರಕ್ಷಿಸಲು ಮತ್ತು ಸಾಲ ನೀಡಿಕೆಯಲ್ಲಿ ಪಾರದರ್ಶಕತೆ ತರಲು ಆರ್‌ಬಿಐ ಈ ಮಹತ್ವದ ಕ್ರಮ ಕೈಗೊಂಡಿದೆ. ಇನ್ನು ಹೊಸ ಪ್ರಸ್ತಾಪದ ಪ್ರಕಾರ,

ಸಣ್ಣ ಸಾಲಗಳ ಬಡ್ಡಿಗೆ ಗರಿಷ್ಠ ಮಿತಿ :

- ರೂ.50,000 ವರೆಗಿನ ಸಣ್ಣ ಮೌಲ್ಯದ ವೈಯಕ್ತಿಕ ಸಾಲಗಳು ಮತ್ತು ಮೈಕ್ರೋಫೈನಾನ್ಸ್ ಸಾಲಗಳಿಗೆ ಆರ್‌ಬಿಐ ವಾರ್ಷಿಕ ಶೇಕಡಾವಾರು ದರದ ಮೇಲೆ ಸ್ಪಷ್ಟವಾದ ಗರಿಷ್ಠ ಮಿತಿ ವಿಧಿಸಲು ಮುಂದಾಗಿದೆ.
- ಈ APR ಒಳಗೆ ಬಡ್ಡಿ ದರ ಮಾತ್ರವಲ್ಲದೆ, ಪ್ರೊಸೆಸಿಂಗ್ ಫೀಸ್ ಮತ್ತು ಇತರ ಎಲ್ಲಾ ಗುಪ್ತ ಶುಲ್ಕಗಳು ಒಳಗೊಂಡಿರುತ್ತವೆ. ಇದರಿಂದ ಬ್ಯಾಂಕುಗಳು ಗ್ರಾಹಕರಿಂದ ಅನಗತ್ಯವಾಗಿ ಹೆಚ್ಚುವರಿ ಹಣ ವಸೂಲಿ ಮಾಡಲು ಸಾಧ್ಯವಾಗುವುದಿಲ್ಲ.

ಬಡ್ಡಿ ದರ ಬದಲಾವಣೆಗೆ 3 ವರ್ಷಗಳ ನಿರ್ಬಂಧ

- ಸಾಲದ ಮೂಲ ದರದ ಮೇಲೆ ವಿಧಿಸುವ ಹೆಚ್ಚುವರಿ ಲಾಭಾಂಶ ಅಥವಾ ರಿಸ್ಕ್ ಪ್ರೀಮಿಯಂ ಅನ್ನು ಬ್ಯಾಂಕುಗಳು ಪದೇ ಪದೇ ಬದಲಾಯಿಸುವಂತಿಲ್ಲ.



ಸಂಪಾದಕೀಯ

ಆತ್ಮೀಯ ಸಹಕಾರಿಗಳೇ...



ಮುಖ್ಯಮಂತ್ರಿಗಳ ಯುವ-ನವ ಕರ್ನಾಟಕ ಕನಸು ಸಾಕಾರವಾಗಲಿ

ನಮ್ಮ ರಾಜ್ಯದ ಆರ್ಥಿಕತೆಯನ್ನು 2047ರ ವೇಳೆಗೆ ರೂ.320 ಲಕ್ಷ ಕೋಟಿಗೆ ಏರಿಸಬಯಸುವುದಾಗಿ ಮುಖ್ಯಮಂತ್ರಿಗಳು 80ನೇ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ತಮ್ಮ ಸಂಕಲ್ಪವನ್ನು ಬಿತ್ತಿದ್ದಾರೆ. ಅದಕ್ಕಾಗಿ ಯುವ ಕರ್ನಾಟಕದ ರೂಪುರೇಷೆಯನ್ನು ಜನರ ಮುಂದಿರಿಸಿದ್ದಾರೆ. ಮುಖ್ಯಮಂತ್ರಿಗಳ ಪ್ರಕಾರ, ಕೃಷಿಯಲ್ಲಿ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ ಅಳವಡಿಕೆ ಮಾಡುವುದಕ್ಕಾಗಿ ರೈತ ಚೈತನ್ಯ, ಶಾಲೆ ಹಂತದಲ್ಲಿ ಮಕ್ಕಳಿಗೆ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯನ್ನು ಕಲಿಸಲು ಅಕ್ಷರ ಅಭಿಯಾನ, ಯುವಜನತೆಗೆ ಕೌಶಲಾಭಿವೃದ್ಧಿಗಾಗಿ ಕೋಡಿಂಗ್ ಕಲಿಸುವುದು ಇತ್ಯಾದಿ ಆಲೋಚನೆಗಳು ಇರುವಂತಿದೆ.

ಆದರೆ, ಈ ಆಶಯ ಸಾಕಾರವಾಗಬೇಕಾದರೆ, ರಾಜ್ಯದಲ್ಲಿ ಕೃಷಿಯಿಂದ ಕೋಡಿಂಗ್‌ವರೆಗೂ, ಕೈಗಾರಿಕೆಯಿಂದ ಹೈನುಗಾರಿಕೆವರೆಗೂ ಎಲ್ಲ ಕ್ಷೇತ್ರಗಳ ಅಭಿವೃದ್ಧಿಯಾಗಬೇಕಿದೆ. ಆಗ ಮಾತ್ರವೇ ಕರ್ನಾಟಕದ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಹೇಳಬಯಸುತ್ತೇನೆ.

ಇದರೊಂದಿಗೆ, ಗ್ರಾಮೀಣ ಜನರ ಬದುಕೂ ಹಸನಾಗಬೇಕಿದೆ. ರೈತರ ಅನುಭವಕ್ಕೆ ಆಧುನಿಕ ತಂತ್ರಜ್ಞಾನ ಮೇಲ್ಮೈಸಬೇಕಿದೆ. ಡಿ.ವಿ. ಗುಂಡಪ್ಪನವರು ದಶಕಗಳ ಹಿಂದೆಯೇ ಮಂಕುತಿಮ್ಮನ ಕಗ್ಗದಲ್ಲಿ ಹೇಳಿರುವ ಹಾಗೆ; ಹೊಸ ಚಿಗುರು ಹಳೆ ಬೇರು ಕೂಡಿರಲು ಮರ ಸೊಬಗು | ಹೊಸಯುಕ್ತಿ ಹಳೆತತ್ವದೊಡಗೂಡೆ ಧರ್ಮ || ಋಷಿವಾಕ್ಯದೊಡನೆ ವಿಜ್ಞಾನ ಕಲೆ ಮೇಳವಿಸೆ | ಜಸವು ಜನಜೀವನಕ್ಕೆ ಮಂಕುತಿಮ್ಮ ||

ಎಷ್ಟು ಸರಳವಾಗಿ ಅಂದೇ ಹೇಳಿದ್ದಾರೆ ನೋಡಿ; ಹಳೆತು ಹೊಸತು ಸೇರಿದರೆ ಜನರ ಜೀವನ ಹಸನಾಗುತ್ತದೆ ಎನ್ನುವುದು ಇಂದಿಗೂ ಸತ್ಯ.

ಇರಲಿ, ಇಂದು ಆಗಬೇಕಾದ್ದು, ಆಧುನಿಕ ಉಪಗ್ರಹಗಳ ಮೂಲಕ ಡ್ರೋನ್ ಬಳಸಿ, ಕೃಷಿ ಭೂಮಿಯ ಸಮೀಕ್ಷೆ ಮಾಡಿ, ರೈತರು ಏನು ಬಿತ್ತಿ ಬೆಳೆಯಬೇಕು ಎಂಬುದನ್ನು ಅವರಿಗೆ ಮುಂಚೆಯೇ ತಿಳಿಸುವಂತಾಗಬೇಕು. ರಾಜ್ಯದಲ್ಲಿ ಯಾವಲ್ಲಾ ಬೆಳೆ ಎಷ್ಟು ಪ್ರದೇಶದಲ್ಲಿ ಬಿತ್ತನೆಯಾಗಿದೆ ಎಂಬ ಮಾಹಿತಿ ಸರ್ಕಾರದ ಮಾಹಿತಿ ಕೋಶದಲ್ಲಿ ಲಭ್ಯವಿರಬೇಕು. ಆಗ ಮಾತ್ರವೇ ಸರ್ಕಾರ ಸರಿಯಾದ ಯೋಜನೆ ರೂಪಿಸಲು, ಅನುಷ್ಠಾನಗೊಳಿಸಲು ಸಾಧ್ಯವಾಗುತ್ತದೆ. ಕೃತಕ ಬುದ್ಧಿಮತ್ತೆ ಎನ್ನುವುದು ಇಂದು ಅವಿಸ್ಮಾರಗೊಂಡಿರುವ ಹೊಸ ಮಾಯಾಜಾಲದಂತಿದೆ. ಇದನ್ನು ಕಾಲೇಜು ಶಿಕ್ಷಣದಲ್ಲಿ ಕಲಿಸುವುದಾದರೆ, ಆ ವೇಳೆಗೆ ಮತ್ತೊಂದು ಮಹೇಂದ್ರ ಜಾಲ ಅವತರಿಸಿರುತ್ತದೆ. ಅದಕ್ಕಾಗಿಯೇ ರಾಜ್ಯದ ಶಾಲೆಗಳಲ್ಲಿ 6ನೇ ತರಗತಿಯಿಂದಲೇ ಎಐ ಪಠ್ಯ ಪರಿಚಯಿಸಲು ಎಐ ವಿಶ್ವವಿದ್ಯಾಲಯ ಆರಂಭಿಸುವುದು ಸರಿಯಾದರೂ, ಈ ಕುರಿತು ಶಿಕ್ಷಣ ತಜ್ಞರ ಸಲಹೆ ಪಡೆಯುವುದು ಸೂಕ್ತ ಎಂದು ಹೇಳಬಯಸುತ್ತೇನೆ.

ಗಮನಿಸಿ, ನಮ್ಮ ದೇಶದ ಜನಸಂಖ್ಯೆಯಲ್ಲಿ ಕರ್ನಾಟಕದ ಪಾಲು ಶೇ.5.5ರಷ್ಟಿದ್ದರೂ, ದೇಶದ ಆರ್ಥಿಕತೆಯಲ್ಲಿ ರಾಜ್ಯದ ಪಾಲು ಶೇ.9.19 ರಷ್ಟಿದೆ. 2025-26 ರಲ್ಲಿ ರಾಜ್ಯದ ಒಟ್ಟು ಆಂತರಿಕ ಉತ್ಪನ್ನ ರೂ.32.81 ಲಕ್ಷ ಕೋಟಿಯಷ್ಟಿದ್ದರೆ, ಈಗಿನ ಒಟ್ಟು ಆರ್ಥಿಕತೆ 0.34 ಲಕ್ಷ ಕೋಟಿ ಡಾಲರ್‌ನಷ್ಟಿದೆ. 100ನೇ ಸ್ವಾತಂತ್ರ್ಯೋತ್ಸವದ ವೇಳೆಗೆ ಇದನ್ನು ಸುಮಾರು 3 ಲಕ್ಷ ಕೋಟಿ ಡಾಲರಿಗೆ ಅಂದರೆ, ರೂ.320 ಲಕ್ಷ ಕೋಟಿ ಹೆಚ್ಚಿಸಿ, ಕರ್ನಾಟಕದ ಮೂಲಕ ಭಾರತವನ್ನು ಬೆಳಗುವುದು ಮುಖ್ಯಮಂತ್ರಿಗಳ ಆಶಯವಾಗಿದೆ. ಅವರ ಆಶಯ ಸಾಕಾರವಾಗಲಿ ಎಂದು ಶುಭ ಹಾರೈಸುತ್ತೇನೆ.

» ಎಚ್.ಕೆ. ಪಾಟೀಲ

...1ನೇ ಪುಟದಿಂದ

- ಒಮ್ಮೆ ಸಾಲ ನೀಡಿದ ಬಳಿಕ, ಈ ಸ್ಟೆಡ್ ದರವನ್ನು ಕನಿಷ್ಠ 3 ವರ್ಷಗಳವರೆಗೆ ಬದಲಾಯಿಸದಂತೆ ಫ್ಲೀಜ್ ಮಾಡಲು ಆರ್‌ಬಿಐ ಪ್ರಸ್ತಾಪಿಸಿದೆ.

ಬಾಹ್ಯ ಸೂಚ್ಯಂಕಕ್ಕೆ ಜೋಡಣೆ ಕಡ್ಡಾಯ

- ಬ್ಯಾಂಕುಗಳು ನೀಡುವ ಎಲ್ಲಾ ಪ್ಲೋಟಿಂಗ್ ದರದ (ಬದಲಾಗುವ ಬಡ್ಡಿ) ವೈಯಕ್ತಿಕ ಸಾಲಗಳು ಮತ್ತು MSME (ಸಣ್ಣ ಕೈಗಾರಿಕೆ) ಸಾಲಗಳನ್ನು ಕಡ್ಡಾಯವಾಗಿ ಬಾಹ್ಯ ಸೂಚ್ಯಂಕಕ್ಕೆ (ಉದಾಹರಣೆಗೆ ಆರ್‌ಬಿಐನ ರೆಪೋ ದರಕ್ಕೆ) ಜೋಡಿಸಬೇಕಾಗುತ್ತದೆ.
- ಇದರ ಜೊತೆಗೆ ಪ್ರತಿ ತಿಂಗಳ ಮೊದಲ ದಿನವೇ ಸಾಲದ ದರಗಳನ್ನು ಬ್ಯಾಂಕುಗಳು ಬಹಿರಂಗಪಡಿಸಬೇಕು.
- ಪ್ರಸ್ತುತ ಚಾಲ್ತಿಯಲ್ಲಿರುವ ಎಲ್ಲಾ ಹಳೆಯ ಸಾಲಗಳನ್ನು ಏಪ್ರಿಲ್ 1, 2029 ರೊಳಗೆ ಈ ಹೊಸ ನಿಯಮಾವಳಿ ಚೌಕಟ್ಟಿಗೆ ಬದಲಾಯಿಸಬೇಕು ಎಂದು ಆರ್‌ಬಿಐ ಗಡುವು ನೀಡಿದೆ.
- ಹೀಗೆ ಬದಲಾಯಿಸುವಾಗ ಗ್ರಾಹಕರ ಸಮ್ಮತಿ ಪಡೆಯಬೇಕು ಮತ್ತು ಅವರ ಬಡ್ಡಿ ದರವು ಮೊದಲಿದ್ದಕ್ಕಿಂತ ಹೆಚ್ಚಾಗದಂತೆ ಬ್ಯಾಂಕುಗಳು ನೋಡಿ ಕೊಳ್ಳಬೇಕು. ಈ ವರ್ಗಾವಣೆಗೆ ಯಾವುದೇ ಶುಲ್ಕ ವಿಧಿಸುವಂತಿಲ್ಲ.

ಸಣ್ಣ ರೈತರಿಗೆ ರಿಲೀಫ್:

ಸಣ್ಣ ರೈತರು ಪಡೆಯುವ ಅಲ್ಪಾವಧಿ ಕೃಷಿ ಸಾಲಗಳ ಮೇಲೆ ಬ್ಯಾಂಕುಗಳು ವಿಧಿಸುವ ಒಟ್ಟು ಬಡ್ಡಿ, ದಂಡ ಮತ್ತು ಇತರ ಶುಲ್ಕಗಳ ಮೇಲೆಯೂ ಆರ್‌ಬಿಐ ಕಣ್ಣಿಟ್ಟಿದ್ದು, ಗ್ರಾಹಕ ಸ್ನೇಹಿ ನಿಯಮಗಳನ್ನು ಜಾರಿಗೆ ತರುತ್ತಿದೆ. ಒಟ್ಟಾರೆಯಾಗಿ, ಆರ್‌ಬಿಐನ ಈ ಹೊಸ ಏಕರೂಪದ ನಿಯಮಾವಳಿಗಳು ಜಾರಿಗೆ ಬಂದರೆ, ಆಪ್ ಆಧಾರಿತ ಸಾಲಗಳು ಮತ್ತು ಸಣ್ಣ ಸಾಲಗಳ ಹೆಸರಿನಲ್ಲಿ ಶೇ. 30 ರಿಂದ 36 ರಷ್ಟು ಭಾರಿ ಬಡ್ಡಿ ಹಾಗೂ ಪ್ರೊಸೆಸಿಂಗ್ ಶುಲ್ಕ ವಸೂಲಿ ಮಾಡುವ ಸಂಸ್ಥೆಗಳ ದೂಡಿಕೆಗೆ ದೊಡ್ಡ ಬ್ರೇಕ್ ಬೀಳಲಿದೆ ಎನ್ನಲಾಗಿದೆ.

ಬ್ಯಾಂಕಿನ ಶಾಖೆಗೆ ಅಥವಾ ವಾಣಿಜ್ಯ ಮಳಿಗೆಗೆ ಸ್ಥಳ ಲಭ್ಯವಿದೆ

ನಂ.135, ಕೆ.ಎಚ್. ರಸ್ತೆ, ಬೆಂಗಳೂರು - 560027

ಇಲ್ಲಿ ಬ್ಯಾಂಕ್ / ಕಚೇರಿಗಳಿಗೆ ಸುಸಜ್ಜಿತವಾದ ವಾಣಿಜ್ಯ ಸ್ಥಳವು ಲಭ್ಯವಿದೆ. ನೆಲಮಹಡಿ, 1600 ಚದರ ಅಡಿ.

ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳ ನಿ.,

ನಂ. 132, 3ನೇ ಮಹಡಿ, ಬೆಂಗಳೂರು - 560027

ಶ್ರೀ ಅನಿಲ ಎಚ್. ಕಿರೇಸೂರ

ಉಪಮುಖ್ಯಕಾರ್ಯನಿರ್ವಹಣಾಧಿಕಾರಿ, ಮೊ : 7411332655

ಸಿಟಿ ಕೋ-ಆಪರೇಟಿವ್ ಬ್ಯಾಂಕ್ : 114ನೇ ವಾರ್ಷಿಕ ಸರ್ವಸದಸ್ಯರ ಸಭೆ



ಶಿವಮೊಗ್ಗ: ದಿನಾಂಕ : 09.08.2026 ರಂದು ಸಿಟಿ ಕೋ-ಆಪರೇಟಿವ್ ಬ್ಯಾಂಕಿನ 114ನೇ ವಾರ್ಷಿಕ ಸರ್ವ ಸದಸ್ಯರ ಸಭೆಯು ಬಾಲರಾಜ್‌ಅರಸ್ ರಸ್ತೆಯ ಬಂಜಾರ ಕನ್ವೆನ್ಷನ್ ಹಾಲಿನಲ್ಲಿ ಯಶಸ್ವಿಯಾಗಿ ನೆರವೇರಿತು. ಬ್ಯಾಂಕಿನ ಅಧ್ಯಕ್ಷರಾದ ಕೆ. ರಂಗನಾಥ್ ಇವರು ಸ್ವಾಗತಿಸಿ ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ಬ್ಯಾಂಕಿನ ಪ್ರಗತಿಯ ನೋಟವನ್ನು ವಿವರಿಸುತ್ತಾ ಮಾರ್ಚ್ 2026ರ ಅಂತ್ಯಕ್ಕೆ ಬ್ಯಾಂಕಿನ ಒಟ್ಟು ಸದಸ್ಯರ ಸಂಖ್ಯೆ 9996 ಜನ ಇದ್ದು, ರೂ.418.63 ಲಕ್ಷ ಷೇರು ಬಂಡವಾಳ, ರೂ.114 ಕೋಟಿ 39 ಲಕ್ಷ ಠೇವಣಿ ಸಂಗ್ರಹಣೆಯಾಗಿದ್ದು, ರೂ.75 ಕೋಟಿ 96 ಲಕ್ಷ ವಿವಿಧ ಸಾಲಗಳನ್ನು ನೀಡಲಾಗಿರುತ್ತದೆ ಬ್ಯಾಂಕಿನ ಒಟ್ಟು ವ್ಯವಹಾರ ರೂ.525 ಕೋಟಿಗೂ ಮೀರಿ ನಡೆಯುತ್ತಿದೆ ಎಂದು ಮಾಹಿತಿಯನ್ನು ನೀಡಿದರು. ಬ್ಯಾಂಕಿನ ನಿವ್ವಳ ಎನ್.ಪಿ.ಎ. ಪ್ರಮಾಣ 0.43% ಇದ್ದು, ಪ್ರತಿವರ್ಷದಂತೆ ಈ ವರ್ಷವೂ ಬ್ಯಾಂಕು "ಎ" ಶ್ರೇಣಿಯಲ್ಲಿದೆ ಎಂದು ತಿಳಿಸಿದರು. ಈ ಸಾಲಿನಲ್ಲಿ ಷೇರು ಲಾಭಾಂಶ ಶೇ.10% ನೀಡಲು ಸಭೆಯು ಅನುಮೋದನೆ ನೀಡಿದೆ ಎಂಬುದನ್ನು ತಿಳಿಸಿದರು.

ಪ್ರತಿಭಾ ಪುರಸ್ಕಾರ : ಎಸ್.ಎಸ್.ಎಲ್.ಸಿ., ಪಿ.ಯು.ಸಿ. ಪದವಿ, ಸ್ನಾತಕೋತ್ತರ ಪದವಿಗಳಲ್ಲಿ ಉತ್ತಮ ಅಂಕ ಪಡೆದು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ಸದಸ್ಯರ ಒಟ್ಟು 70 ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಬ್ಯಾಂಕಿನಲ್ಲಿ ಸಾಲ ಪಡೆದು ಉತ್ತಮವಾಗಿ ಕಂತು ಪಾವತಿಸುತ್ತಿರುವ ಸದಸ್ಯ ಸಾಲಗಾರರಿಗೂ ಪ್ರತಿ ವರ್ಷದಂತೆ ಈ ವರ್ಷವೂ ಸನ್ಮಾನಿಸಲಾಯಿತು.

ನಿರೂಪಣೆಯನ್ನು ನಿರ್ದೇಶಕರಾದ ಜಿ.ಚಂದ್ರಶೇಖರ್ ಇವರು ನಡೆಸಿಕೊಟ್ಟರು. ಕರ್ನಾಟಕ ಸರ್ಕಾರದಿಂದ "ಸಹಕಾರ ರತ್ನ" ಬಿರುದು ಪಡೆದ ನಮ್ಮ ಬ್ಯಾಂಕಿನ ನಿರ್ದೇಶಕರಾದ ಎಸ್.ಕೆ. ಮರಿಯಪ್ಪನವರಿಗೆ ನೆರೆದಿದ್ದ ಸದಸ್ಯರುಗಳು ಸಭೆಯ ಪರವಾಗಿ ಮತ್ತು ಬ್ಯಾಂಕಿನ ಪರವಾಗಿ ಸನ್ಮಾನ ಕಾರ್ಯವನ್ನು ನಡೆಸಿಕೊಟ್ಟರು. ಕ.ರಾ.ಪ. ಸಹಕಾರ ಬ್ಯಾಂಕುಗಳ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆಯಾಗಿರುವ ಎಸ್.ಪಿ. ಶೇಷಾದ್ರಿಯವರಿಗೂ ಸದಸ್ಯರು ಮತ್ತು ಆಡಳಿತ ಮಂಡಳಿ ಪರವಾಗಿ ಸನ್ಮಾನಿಸಲಾಯಿತು. ಬ್ಯಾಂಕಿನ ಎಲ್ಲಾ ನಿರ್ದೇಶಕರುಗಳು, ಸಿಬ್ಬಂದಿಗಳು, 3000ಕ್ಕೂ ಹೆಚ್ಚು ಸದಸ್ಯರುಗಳು ಉಪಸ್ಥಿತರಿದ್ದರು.

ಶ್ರೀ ವಾಸವಾಂಬ ಕೋ-ಆಪರೇಟಿವ್ ಬ್ಯಾಂಕಿನ 110ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ

ಹೊಳೇನರಸೀಪುರ : ಶ್ರೀ ವಾಸವಾಂಬ ಕೋ-ಆಪರೇಟಿವ್ ಬ್ಯಾಂಕಿನ 2025-2026ನೇ ಸಾಲಿನ 110ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಬ್ಯಾಂಕಿನ ಅಧ್ಯಕ್ಷರಾದ ಎಸ್. ಗೋಕುಲ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಬ್ಯಾಂಕಿನ ಅಧ್ಯಕ್ಷರಾದ ಎಸ್. ಗೋಕುಲ್‌ರವರು 1912ರಲ್ಲಿ ಸಹಕಾರಿ ದಿಗ್ಗಜರಾದ ವಿ.ಎ. ನಂಜುಂಡ ಶೆಟ್ಟಿ ಅವರ ಅಮೃತ ಹಸ್ತದಿಂದ ಸ್ಥಾಪನೆಯಾದ ಬ್ಯಾಂಕ್, ಇದೀಗ ಅರಕಲಗೂಡು ಮತ್ತು ಚನ್ನರಾಯಪಟ್ಟಣದಲ್ಲಿ ಸಹ ತನ್ನ ಶಾಖೆಯನ್ನು ತೆರೆದಿದ್ದು, ಬ್ಯಾಂಕ್ ತನ್ನ ಗ್ರಾಹಕ ಮತ್ತು ವ್ಯಾಪಾರ ವಹಿವಾಟಿನ ಕಾರ್ಯ ಕ್ಷೇತ್ರವನ್ನು ಹಾಸನ ಜಿಲ್ಲೆ ಮತ್ತು ಮೈಸೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಬ್ಯಾಂಕಿನ ವ್ಯವಹಾರವನ್ನು ಚಿಕ್ಕಮಗಳೂರು, ಚಾಮರಾಜನಗರ ಮತ್ತು ತುಮಕೂರು ಜಿಲ್ಲೆಗೆ ವಿಸ್ತರಿಸಲು ಯೋಜನೆಯನ್ನು ರೂಪಿಸಲಾಗಿದೆ. ಬ್ಯಾಂಕ್ 2025-26ನೇ ಸಾಲಿಗೆ ರೂ. 188.59 ಲಕ್ಷ ಲಾಭ ಗಳಿಸಿದ್ದು, ಸದಸ್ಯರಿಗೆ 20% ಲಾಭಾಂಶ ಘೋಷಿಸಿದೆ.

ಸಹಕಾರಿ ಬ್ಯಾಂಕ್ ಆರ್ಥಿಕ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡುತ್ತಿದೆ. ಗ್ರಾಹಕರಿಗೆ ಜನಸೇವೆ, ಪಾರದರ್ಶಕ ಮತ್ತು ತ್ವರಿತ ಸೇವೆಯನ್ನು ನೀಡುವಲ್ಲಿ ಬ್ಯಾಂಕ್ ಸಿಬ್ಬಂದಿವರ್ಗ ಮತ್ತು ಆಡಳಿತ ಮಂಡಳಿಯ ಕಳೆದ ಒಂದು ಶತಮಾನಗಳಿಂದಲೂ ಶ್ರಮಿಸುತ್ತಿದೆ ಇಂದು ಮತ್ತು ಮುಂದು ಗ್ರಾಹಕರ ನಂಬಿಕೆ ಮತ್ತು ವಿಶ್ವಾಸಕ್ಕೆ ಪಾತ್ರವಾದ ಬ್ಯಾಂಕ್ ಸಂಪೂರ್ಣ ಡಿಜಿಟಲೈಜ್ ಆಗಿದ್ದು, ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಸೇವೆಯನ್ನು ನೀಡುತ್ತಿದೆ. ಬ್ಯಾಂಕಿನ ಈ ಸಾಧನೆಯ ಹಿಂದಿರುವವರೆಗೆ ಸೇವೆಯನ್ನು ಸಲ್ಲಿಸಿದ



ಆಡಳಿತ ಮಂಡಳಿಯ ಸದಸ್ಯರುಗಳು, ಸಿಬ್ಬಂದಿ ವರ್ಗದ ಮತ್ತು ಗ್ರಾಹಕರ ಸಹಕಾರವಿದೆ ಎಂದು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಬ್ಯಾಂಕಿಗೆ ಈಗಾಗಲೇ ಸಹಕಾರಿ ಕ್ಷೇತ್ರದ ಸಾಧನೆಗಾಗಿ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಮತ್ತು ಪ್ರತಿಷ್ಠಿತ ವಾಸವಿ ಎಕ್ಸಲೆನ್ಸ್ ಪ್ರಶಸ್ತಿ ಸೇರಿದಂತೆ ಇನ್ನಿತರ ಪ್ರಶಸ್ತಿ ಪುರಸ್ಕಾರಗಳು ಲಭಿಸಿದೆ ಎಂದು ತಿಳಿಸಿದರು.

ಸಭೆಯಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಎಸ್. ರೋಹಿತ್, ಕಾರ್ಯಕಾರಿ ಸಮಿತಿಯ ಸದಸ್ಯರಾದ ಕೆ.ಶ್ರೀಧರ್, ಎನ್.ಜಿ.ಮುಕುಂದ, ಎನ್.ಗೌತಮ್, ವಿ.ಎ.ಕೃಷ್ಣ, ಎನ್.ಕಿರಣ್, ಎನ್.ಸುಭಾಷ್, ಹೆಚ್.ಎಸ್.ಸ್ವಂದನ್, ಹೆಚ್. ಎಸ್.ಶಶಿಕಲಾ, ಹೆಚ್.ಎಂ.ಜ್ಯೋತಿಮುರಳಿ, ಬ್ಯಾಂಕಿನ ವೃತ್ತಿಪರ ನಿರ್ದೇಶಕರಾದ ಕೆ.ವಿ.ಸುಮಂತ್, ಡಿ.ಎಸ್.ಫಣೀದತ್ತ, ಬ್ಯಾಂಕಿನ ಸಿ.ಇ.ಒ. ಎಸ್.ಆರ್. ಮೂರ್ತಿ ಸೇರಿದಂತೆ ಬ್ಯಾಂಕಿನ ಸದಸ್ಯರುಗಳು ಮತ್ತು ಇನ್ನಿತರರು ಉಪಸ್ಥಿತರಿದ್ದರು.

13ನೇ ಬ್ಯಾಂಕ್ ಡಿಪ್ಲೋಮಾ ಇನ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಮ್ಯಾನೇಜ್‌ಮೆಂಟ್ ಕೋರ್ಸ್ (ಡಿಯುಸಿಬಿಎಂ)ನ ಸಂಪರ್ಕ ತರಗತಿಗಳು ಜರುಗಿದವು



ಬೆಂಗಳೂರು : ಡಿಪ್ಲೋಮಾ ಇನ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಮ್ಯಾನೇಜ್‌ಮೆಂಟ್ ಕೋರ್ಸ್ (ಡಿಯುಸಿಬಿಎಂ)ನ 13ನೇ ಬ್ಯಾಂಕ್ ಸಂಪರ್ಕ ತರಗತಿಗಳು ದಿನಾಂಕ : 25.07.2026, 26.07.2026, 08.08.2026 ಮತ್ತು ದಿನಾಂಕ : 09.08.2026 ರಂದು ಪದ್ಮನಾಭನಗರದಲ್ಲಿರುವ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆಯಲ್ಲಿ ಜರುಗಿದವು.



ವೈಶ್ಯ ಕೋ-ಆಪರೇಟಿವ್ ಬ್ಯಾಂಕಿನ 48ನೇ ಸರ್ವಸದಸ್ಯರ ವಾರ್ಷಿಕ ಮಹಾಸಭೆ



ತುಮಕೂರು : ವೈಶ್ಯ ಕೋ-ಆಪರೇಟಿವ್ ಬ್ಯಾಂಕಿನ 48ನೇ ಸರ್ವಸದಸ್ಯರ ವಾರ್ಷಿಕ ಮಹಾಸಭೆಯನ್ನು ಬ್ಯಾಂಕಿನ ಅಧ್ಯಕ್ಷ ಕೆ.ಎನ್. ಗೋವಿಂದರಾಜು ಮತ್ತು ಉಪಾಧ್ಯಕ್ಷ ಕೆ.ಎಸ್. ರಾಮಮೂರ್ತಿರವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರುಗಳಾದ ಡಾ. ಆರ್. ಎಲ್. ರಮೇಶ್ ಬಾಬು, ಕೆ. ವೆಂಕರಾಜು, ಆಶಾ ಶ್ರೀನಾಥ್, ಎನ್.ವಿ. ಬಾಲಾಜಿ, ಬಿ.ಎಸ್. ಲೋಕನಾಥ್, ಟಿ.ಟಿ. ಸತ್ಯನಾರಾಯಣ, ಟಿ.ಎಸ್. ಬದ್ರೀಶ್, ಸಿ.ಎಸ್. ಸಂಜಯ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎಸ್. ಸುಮ ಮುಂತಾದವರು ಉಪಸ್ಥಿತರಿದ್ದರು.



ಜೀಶ್ವೋಡುಗೆ ಸಮಾರಂಭ

ಬೆಂಗಳೂರು : ಶ್ರೀ ಸುಬ್ರಮಣ್ಯೇಶ್ವರ ಕೋ-ಆಪರೇಟಿವ್ ಬ್ಯಾಂಕಿನಲ್ಲಿ ಸುಮಾರು 38 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ದಿನಾಂಕ : 30.06.2026ರಂದು ವಯೋನಿವೃತ್ತರಾದ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಕೆ.ಎನ್. ಕೃಷ್ಣಯ್ಯ ಶೆಟ್ಟಿ ರವರನ್ನು ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಡಿ.ಆರ್. ವಿಜಯಸಾರಥಿ ರವರು, ಆಡಳಿತ ಮಂಡಳಿ ನಿರ್ದೇಶಕರುಗಳಾದ ಶ್ರೀಮತಿ ಅನ್ನಪೂರ್ಣಮ್ಮ, ಶ್ರೀಮತಿ ಜಯಲಕ್ಷ್ಮೀ ಜಿ. ತೋಟಗೆರೆ ಹಾಗೂ ಬ್ಯಾಂಕಿನ ಪೂರ್ಣ ಪ್ರಮಾಣದ ಸಲಹೆಗಾರರಾದ ಶ್ರೀ ಬಿ.ಆರ್. ನಾಗರಾಜು ರವರು ಸನ್ಮಾನಿಸಿದರು.

ಉಡುಪಿ ಕೋ-ಆಪರೇಟಿವ್ ಬ್ಯಾಂಕ್ ಲಿ. ಉಡುಪಿ 114ನೇ ವಾರ್ಷಿಕ ಸಾಮಾನ್ಯ ಮಹಾಸಭೆ : 2025-2026ನೇ ಸಾಲಿನಲ್ಲಿ ರೂ. 5,625.26 ಕೋಟಿ ವ್ಯವಹಾರ



ಉಡುಪಿ ಕೋ-ಆಪರೇಟಿವ್ ಬ್ಯಾಂಕ್ ಲಿ. 114ನೇ ವಾರ್ಷಿಕ ಸಾಮಾನ್ಯ ಮಹಾಸಭೆಯು ಉಡುಪಿ ಕುಂಜಿಬೆಟ್ಟಿನಲ್ಲಿರುವ ಶಾರದಾ ಕಲ್ಯಾಣ ಮಂಟಪದಲ್ಲಿ ಇತ್ತೀಚೆಗೆ ಜರಗಿತು. ಬ್ಯಾಂಕಿನ ವಾರ್ಷಿಕ ಸಾಮಾನ್ಯ ಮಹಾಸಭೆಯಲ್ಲಿ ಅಧ್ಯಕ್ಷರಾದ ಶ್ರೀ ಎಚ್. ಜಯಪ್ರಕಾಶ್ ಕೆದ್ದಾಯರವರು ಅಧ್ಯಕ್ಷತೆ ವಹಿಸಿ ಸದಸ್ಯರನ್ನು ಸ್ವಾಗತಿಸಿ ಬ್ಯಾಂಕಿನ ಪ್ರಗತಿಯ ಬಗ್ಗೆ ಪ್ರಸ್ತಾವನೆಗೈದು ವರದಿ ಮಂಡಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಪಿ.ವಿಷ್ಣುಮೂರ್ತಿ ಆಚಾರ್ಯರವರು ಸಾಮಾನ್ಯ ಮಹಾಸಭೆಯ ನಡವಳಿಯನ್ನು ಮಂಡಿಸಿದರು.

ದಿನಾಂಕ : 31-03-2026ಕ್ಕೆ ಬ್ಯಾಂಕಿನಲ್ಲಿ ಒಟ್ಟು 22,115 ಸದಸ್ಯರಿದ್ದು ರೂ.12.36 ಕೋಟಿ ಪಾಲು ಬಂಡವಾಳ, ಬ್ಯಾಂಕಿನ ಕಾಯ್ದಿಟ್ಟ ನಿಧಿ ಹಾಗೂ ಇತರ ನಿಧಿಗಳಲ್ಲಿ ರೂ.25.60 ಕೋಟಿ ಇರುತ್ತದೆ. ಸದಸ್ಯರು ಹಾಗೂ ಗ್ರಾಹಕರಿಂದ ರೂ. 387.97 ಕೋಟಿ ಠೇವಣಿ ಪಡೆಯಲಾಗಿದ್ದು, ರೂ.276.22 ಕೋಟಿ ಸಾಲ ಹೊರಬಾಕಿಯಿರುತ್ತದೆ (ಪ್ರಸ್ತುತ ರೂ.402.00 ಕೋಟಿ ಠೇವಣಿ ಹಾಗೂ ರೂ.290.24 ಸಾಲ ಹೊರಬಾಕಿ). 2025-2026ನೇ ಸಾಲಿನಲ್ಲಿ ದುಡಿಯುವ ಬಂಡವಾಳ ರೂ.431.37 ಕೋಟಿ ಇದ್ದು, ರಿಸರ್ವ್ ಬ್ಯಾಂಕಿನ ನಿಯಮಗಳಿಗನುಸಾರವಾಗಿ ಬ್ಯಾಂಕು ಬಂಡವಾಳ ಹೂಡಿಕೆ ಮಾಡುತ್ತಿದ್ದು ರೂ.111.30 ಕೋಟಿ ರಾಷ್ಟ್ರೀಯ ಭದ್ರತಾ ಪತ್ರ (Govt. of India Bond)

ಹೂಡಿಕೆಯಾಗಿರುತ್ತದೆ. ಲಾಭಗಳಿಕೆಯಲ್ಲಿ ವರ್ಷದಿಂದ ವರ್ಷಕ್ಕೆ ಪ್ರಗತಿ ಸಾಧಿಸಿದ್ದು ವರ್ಷಾಂತ್ಯಕ್ಕೆ ಕಾನೂನು ಬದ್ಧ ತೆರಿಗೆ ಪಾವತಿ ಪೂರ್ವದಲ್ಲಿ ರೂ.459.49 ಲಕ್ಷ ಲಾಭ ಗಳಿಸಿ ಸನ್ನದು ಲೆಕ್ಕಪರಿಶೋಧಕರಾದ ಮೆ. ಮಯ್ಯ & ಮಯ್ಯ ಇವರಿಂದ “ಎ” ಶ್ರೇಣಿ ಪಡೆದಿರುತ್ತದೆ. 2025-2026ರಲ್ಲಿ ರೂ.5,625.26 ಕೋಟಿ ವ್ಯವಹಾರ ನಡೆಸಿದ್ದು ವರ್ಷದಿಂದ ವರ್ಷಕ್ಕೆ ವ್ಯವಹಾರವು ವೃದ್ಧಿಯಾಗಿದ್ದು ಬ್ಯಾಂಕು ತನ್ನ ಸದಸ್ಯರಿಗೆ ಶೇ.10 ಡಿವಿಡೆಂಡ್ ಘೋಷಿಸಿರುತ್ತದೆ.

ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ಪಿ.ರಾಘವೇಂದ್ರ ಭಟ್, ನಿರ್ದೇಶಕರಾದ ಶ್ರೀ ಪಿ.ಎನ್. ರವೀಂದ್ರ ರಾವ್, ಶ್ರೀ ಕೆ. ಮುರಳೀಧರ ಭಟ್, ಶ್ರೀ ಎನ್. ಪ್ರಹ್ಲಾದ್ ಬಲ್ಲಾಳ್, ಶ್ರೀ ಸೂರ್ಯಪ್ರಕಾಶ್ ರಾವ್ ಎನ್., ಶ್ರೀ ಭಾಸ್ಕರ ರಾವ್ ಕಿಡಿಯೂರು, ಶ್ರೀ ಸೀತಾರಾಮ ಕೇಕುಡ, ಶ್ರೀ ಜಯಪ್ರಕಾಶ ಭಂಡಾರಿ, ಶ್ರೀ ದೇವದಾಸ್, ಶ್ರೀಮತಿ ರೂಪಾ ಮೋಹನ್ ಹಾಗೂ ಬೋರ್ಡ್ ಆಫ್ ಮ್ಯಾನೇಜ್‌ಮೆಂಟ್‌ನ (BOM) ಸದಸ್ಯರಾದ ಶ್ರೀ ಚಂದ್ರಶೇಖರ ನಾವಡ, ಶ್ರೀ ವೆಂಕಟೇಶ ಮಿತ್ತಾಂತಾಯ ಹಾಗೂ CA ಶ್ರೀಕೃಷ್ಣ ಎಲ್. ಆಚಾರ್ಯ, ಬ್ಯಾಂಕಿನ ಮುಖ್ಯ ಸಲಹೆಗಾರರಾದ ಶ್ರೀ ಎಸ್. ಕುಮಾರಸ್ವಾಮಿ ಉಡುಪ ಉಪಸ್ಥಿತರಿದ್ದರು.

ಮಹಾಮಂಡಳದಲ್ಲಿ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ದ್ವಜಾರೋಹಣವನ್ನು ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪುಂಡಲೀಕ ಎನ್. ಕೇರೂರೆಯವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಹಾಮಂಡಳದ ಉಪಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಅನಿಲ ಎಚ್. ಕಿರೇಸೂರ, ಪ್ರಭಾರ ಅಧೀಕ್ಷಕ ಶ್ರೀ ಆರ್.ಹೆಚ್. ಕುಮಾರ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.



ದಿ ಗಾಂಧಿ ಗಂಜ ಕೋ-ಆಪರೇಟಿವ್ ಬ್ಯಾಂಕಿನ 52ನೇ ವಾರ್ಷಿಕ ಸರ್ವಸದಸ್ಯರ ಸಭೆ : ರೂ.1.34 ಕೋಟಿ ನಿವ್ವಳ ಲಾಭ



ಬೀದರ : ನಗರದ ದಿ ಗಾಂಧಿ ಗಂಜ ಕೋ-ಆಪರೇಟಿವ್ ಬ್ಯಾಂಕಿನ 52ನೇ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ 09.08.2026ರಂದು ನಡೆಯಿತು. ಬ್ಯಾಂಕಿನ ಅಧ್ಯಕ್ಷರಾದ ವಿಜಯಕುಮಾರ ಅಣ್ಣಪ್ಪ ಪಾಟೀಲ ಗಾದಗಿರವರು ಮಾತನಾಡಿ ಬೀದರ ಮತ್ತು ಚಿಟಗುಪ್ಪ ತಾಲ್ಲೂಕು ಕೇಂದ್ರದಲ್ಲಿ ಹೊಸ ಶಾಖೆ ಆರಂಭಿಸಲು ಚಿಂತನೆ ನಡೆದಿದೆ. ಆಡಿಕನಲ್ಲಿ ಬ್ಯಾಂಕ್ 'ಎ' ಗ್ರೇಡ್ ಹೊಂದಿದೆ. ಪ್ರಸಕ್ತ ಸಾಲಿನಲ್ಲಿ ಬ್ಯಾಂಕ್ ರೂ.1.34 ಕೋಟಿ ನಿವ್ವಳ ಲಾಭಗಳಿಸಿದೆ ಎಂದರು.

ಈಗಾಗಲೇ ಪ್ಲಾಟಿನಮ್ ಡೆಬಿಟ್ ಕಾರ್ಡ್, ಯುಪಿಎ, ಐಎಂಪಿಎಸ್ ನ್ಯಾಟ್, ಆರ್ಟಿಜಿಎಸ್, ಎನ್‌ಇಎಫ್‌ಟಿ, ಲಾಕರ್ ಸೇವೆ ಸೇರಿದಂತೆ ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕಾಂತ ಶೆಟಕಾರ ವಾರ್ಷಿಕ ವರದಿ ಮಂಡಿಸಿ ಬ್ಯಾಂಕ್ ರೂ.371 ಕೋಟಿ ಠೇವಣಿ ಸಂಗ್ರಹ, ರೂ.240 ಕೋಟಿ ಸಾಲ ನೀಡುವ ಗುರಿ ಹೊಂದಿದೆ. ದುಡಿಯುವ ಬಂಡವಾಳ ರೂ.471 ಕೋಟಿ ಗುರಿ ಇಟ್ಟುಕೊಳ್ಳಲಾಗಿದೆ. ಗ್ರಾಹಕರ ಸೇವೆಗಾಗಿ ಡಿಜಿಟಲ್ ಸೇವೆಗಳನ್ನು ನೀಡಲಾಗುತ್ತಿದೆ.

ಬೀದರ ಹೊರವಲಯದಲ್ಲಿ ಸಹಕಾರಿ ಶಿಕ್ಷಣ ತರಬೇತಿ ಕೇಂದ್ರ ಆರಂಭಿಸಲಾಗುವುದು ಎಂದರು. ಬ್ಯಾಂಕ್ 8930 ಸದಸ್ಯರನ್ನು ಹೊಂದಿದ್ದು, ರೂ.5.79 ಕೋಟಿ ಷೇರು ಬಂಡವಾಳ, ರೂ.313.19 ಕೋಟಿ ಠೇವಣಿ, ರೂ.355.28 ಕೋಟಿ ದುಡಿಯುವ ಬಂಡವಾಳ, ದುರ್ಬಲ ವರ್ಗದ ಸಾಲ ರೂ.24.68 ಕೋಟಿ ಇದೆ ಎಂದು ವಿವರಿಸಿದರು.

ಬ್ಯಾಂಕಿನ ಉಪಾಧ್ಯಕ್ಷರಾದ ಸುನೀಲಕುಮಾರ ಬಿರಾದಾರ ಗುನ್ನಳ್ಳಿ, ನಿರ್ದೇಶಕರಾದ ಅಶೋಕ ಕುಮಾರ ಲಾಚುರಿಯೆ, ಕಾಶಿನಾಥ ಶೆಟಕಾರ, ಸೂರ್ಯಕಾಂತ ಶೆಟಕಾರ, ಡಿ.ವಿ. ಸಿಂದೋಲ್, ಜಯಕುಮಾರ ಕಾಂಗೇ, ಮಡಿವಾಳಪ್ಪ ಗಂಗಶೆಟ್ಟಿ, ಭರತ ಶೆಟಕಾರ, ಶಿವನಾಥ ಪಾಟೀಲ, ಅಮರನಾಥ ಪುಲೇಕರ, ವಿಶ್ವನಾಥ ಕಾಜಿ, ಉಮೇಶ ಮೂಲಿಮನಿ, ಜ್ಯೋತಿ ಗೌರಶೆಟ್ಟಿ, ಪ್ರವೀಣಾ ರಾಜ್, ವೃತ್ತಿಪರ ನಿರ್ದೇಶಕ ಮಲ್ಲಿಕಾರ್ಜುನ ಕಾರಬಾರಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕಾಂತ ಶೆಟಕಾರ ಸಹಾಯಕ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಮಹಾನಂದಾ ಪಾಟೀಲ ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಹಾಜರಿದ್ದರು.



**ನಿಮ್ಮ ಪ್ರಶ್ನೆ
ನಮ್ಮ ಉತ್ತರ**

▶ ಸುಧಾಕರ್ ಭಟ್, ಬ್ಯಾಂಕಿಂಗ್ ಸಲಹೆಗಾರರು.



01. ಸಾಲಗಾರನು ಒಂದೇ ಕಂತಿನಲ್ಲಿ ಸಂಪೂರ್ಣ ಸಾಲವನ್ನು ಮರುಪಾವತಿಸಿದಲ್ಲಿ ಬ್ಯಾಂಕಿನ ನೀತಿಯಂತೆ ಸಾಲದ ಮೇಲೆ ವಿಧಿಸಿದ ದಂಡ ಬಡ್ಡಿಯನ್ನು ಮನ್ನಾ ಮಾಡಲಾಗುತ್ತದೆ. ಸುಸ್ತಿ ಸಾಲಗಾರನು ಸಾಲ ಮರುಪಾವತಿ ಮಾಡಲು ಮುಂದಾದರೆ ಬರಬೇಕಾದ ಬಡ್ಡಿಯನ್ನು ಭಾಗಶಃ ಮನ್ನಾ ಮಾಡಬಹುದೇ? ಈ ರೀತಿ ಮಾಡಲು ಆಡಳಿತ ಮಂಡಳಿಗೆ ಅಧಿಕಾರವಿದೆಯೇ? ಈ ಬಗ್ಗೆ ಕಾನೂನು ಸಲಹೆ ನೀಡಿ.

- ಪಟ್ಟಣ ಸಹಕಾರ ಬ್ಯಾಂಕ್ ಲಿ., ಬೆಳಗಾವಿ ಜಿಲ್ಲೆ.

ಉತ್ತರ : ದಿನಾಂಕ: ನವೆಂಬರ್ 28, 2025ರ ಭಾರತೀಯ ರಿಜರ್ವ್ ಬ್ಯಾಂಕಿನ ಒತ್ತಡಕ್ಕೊಳಗಾದ ಆಸ್ತಿಗಳ ಪರಿಹಾರ ನಿರ್ದೇಶನಗಳು, 2025ರಲ್ಲಿ ತಿಳಿಸಿರುವಂತೆ ರಾಜಿ ಇತ್ಯರ್ಥ (OTS) ಮಂಜೂರು ಮಾಡುವ ಸಮಯದಲ್ಲಿ ದಂಡ ಶುಲ್ಕ ಮತ್ತು ಸುಸ್ತಿ ಸಾಲಗಳ ಮೇಲಿನ ಭಾಗಶಃ ಬಡ್ಡಿಯನ್ನು ಮನ್ನಾ ಮಾಡಲು ಅನುಮತಿಸಲಾಗಿದೆ. ಈ ಬಗ್ಗೆ ನೀತಿಯನ್ನು ರೂಪಿಸಲು ಮತ್ತು ಬಡ್ಡಿಯನ್ನು

ಮನ್ನಾ ಮಾಡಲು ಮಂಡಳಿಗೆ ಅಧಿಕಾರವಿದೆ. ರಿಜರ್ವ್ ಬ್ಯಾಂಕಿನಿಂದಾಗಲಿ ರಿಜಿಸ್ಟ್ರಾರಿಂದಾಗಲಿ ಪೂರ್ವಾನುಮತಿಯ ಅಗತ್ಯವಿಲ್ಲ.

02. ಬ್ಯಾಂಕಿನ ಮೀಸಲು ನಿಧಿಯನ್ನು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಥವಾ ಅಪೆಕ್ಸ್ ಬ್ಯಾಂಕ್ ಹೊರತುಪಡಿಸಿ ಸರ್ಕಾರಿ ಭದ್ರತೆಗಳಲ್ಲಿ ಮತ್ತು ವಾಣಿಜ್ಯ ಬ್ಯಾಂಕುಗಳಲ್ಲಿ ಹೂಡಿಕೆ ಮಾಡಬಹುದೇ? ಈ ವಿಷಯದಲ್ಲಿ ಅನ್ವಯವಾಗುವ ಮಾರ್ಗಸೂಚಿಗಳ ಅಥವಾ ನಿರ್ದೇಶನಗಳನ್ನು ದಯವಿಟ್ಟು ಒದಗಿಸಿ.

- ಪಟ್ಟಣ ಸಹಕಾರ ಬ್ಯಾಂಕ್ ಲಿ., ತರಿಕೆರೆ.

ಉತ್ತರ : ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಯ ಕಲಂ 58ರ ಎರಡನೇ ಪರಂತುಕದಂತೆ ಪಟ್ಟಣ ಸಹಕಾರ ಬ್ಯಾಂಕುಗಳು ರಿಜರ್ವ್ ಬ್ಯಾಂಕಿನ ಮಾರ್ಗಸೂಚಿಯಂತೆ ಮೀಸಲು ನಿಧಿಯನ್ನು ಹೂಡಿಕೆ ಮಾಡಬಹುದಾಗಿದೆ. ಕಾಯ್ದೆಗೆ 2025ರಲ್ಲಿ ಮಾಡಲಾದ ತಿದ್ದುಪಡಿಯಂತೆ ಈ ಪರಂತುಕವನ್ನು ಹಿಂತೆಗೆದುಕೊಳ್ಳಲಾಗಿದೆ. ಹೀಗಾಗಿ ಮೀಸಲು ನಿಧಿಯನ್ನು ಕೇವಲ ಕೇಂದ್ರ ಸಹಕಾರ ಬ್ಯಾಂಕ್ ಅಥವಾ ಅಪೆಕ್ಸ್ ಬ್ಯಾಂಕುಗಳಲ್ಲಿ ಠೇವಣಿ ಇಡಬೇಕಾಗಿದೆ. ಕಾಯ್ದೆ ತಿದ್ದುಪಡಿಯಿಂದಾಗುವ ಪರಿಣಾಮಗಳ ಬಗ್ಗೆ ರಿಜರ್ವ್ ಬ್ಯಾಂಕಿನ ನಿರ್ಧಾರ ಇನ್ನು ತಿಳಿಯಬೇಕಾಗಿದೆ. ಈ ಮಧ್ಯೆ ಕರ್ನಾಟಕ ಉಚ್ಚನ್ಯಾಯಾಲಯ ಈ ಕಾಯ್ದೆಯ ಈ ಕಲಂನ ತಿದ್ದುಪಡಿಗೆ ತಡೆಯಾಜ್ಞೆ ನೀಡಿದೆ. ಹಾಗಾಗಿ, ಈಗಿರುವ ರಿಜರ್ವ್ ಬ್ಯಾಂಕಿನ ಮಾರ್ಗಸೂಚಿಯಂತೆ ಮೀಸಲು ನಿಧಿಯ ಹೂಡಿಕೆ ಮಾಡಿ.

ಶ್ರೀ ತ್ಯಾಗರಾಜ ಕೋ-ಆಪರೇಟಿವ್ ಬ್ಯಾಂಕಿನ 61ನೇ ವಾರ್ಷಿಕ ಸರ್ವಸದಸ್ಯರ ಸಭೆ



ಬೆಂಗಳೂರು : ಶ್ರೀ ತ್ಯಾಗರಾಜ ಕೋ-ಆಪರೇಟಿವ್ ಬ್ಯಾಂಕ್ ಲಿ., 2025-26ನೇ ಸಾಲಿನ 61ನೇ ವಾರ್ಷಿಕ ಸರ್ವಸದಸ್ಯರ ಸಭೆಯ ಅಂಗವಾಗಿ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಬ್ಯಾಂಕಿನ ಸದಸ್ಯರಿಗೆ ಗೌರವಾರ್ಪಣಾ ಸಮಾರಂಭ ಹಾಗೂ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ಶ್ರೀಯುತ ವಿ.ಸೋಮಣ್ಣರವರು ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ ಯಾವುದೇ ಸಹಕಾರ ಸಂಘಗಳು ತಮ್ಮ ಸದಸ್ಯರು ಹಾಗೂ ಗ್ರಾಹಕರ ನಂಬಿಕೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಶ್ರಮವಹಿಸಿ ಕಾರ್ಯನಿರ್ವಹಿಸಬೇಕು. ಬಡ ಹಾಗೂ ಮಧ್ಯಮ ವರ್ಗದವರ ಆಸರೆಯಾಗಿರುವ ಸಹಕಾರ ಬ್ಯಾಂಕುಗಳ ಉನ್ನತಿಗಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. 'ವಿಕಸಿತ ಭಾರತ-2047'ರ ಭಾಗವಾಗಿ ದೇಶದಲ್ಲೂ ಸಹಕಾರ ಸಂಘಗಳನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ. ವಿಶೇಷವಾಗಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿರುವ ಸಣ್ಣ ಉದ್ಯಮಗಳನ್ನು ಬಲಪಡಿಸುವ ಮೂಲಕ ದೇಶದ ಆರ್ಥಿಕ ಪ್ರಗತಿಗೆ ಸಹಕಾರ ನೀಡಬೇಕೆಂದು ಹೇಳಿದರು. ಶ್ರೀ ತ್ಯಾಗರಾಜ

ಕೋ-ಆಪರೇಟಿವ್ ಬ್ಯಾಂಕ್ ಲಿ., ಮುಂದಿನ ದಿನಗಳಲ್ಲಿ ಇನ್ನಷ್ಟು ಶಾಖೆಗಳನ್ನು ರಾಜ್ಯದ ಬೇರೆ ಜಿಲ್ಲೆಗಳಲ್ಲಿಯೂ ಸ್ಥಾಪಿಸಿ, ಹೆಚ್ಚಿನ ಜನರಿಗೆ ಬ್ಯಾಂಕಿಂಗ್ ಹಾಗೂ ಸಹಕಾರಿ ಕ್ಷೇತ್ರದ ಸೌಲಭ್ಯಗಳನ್ನು ತಲುಪಿಸುವಂತಾಗಲಿ ಎಂದು ಹಾರೈಸಿದರು.

ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಆರ್. ವೆಂಕಟೇಶ್‌ರವರು ಮಾತನಾಡಿ 'ಮಹಿಳೆಯರ ಸಬಲೀಕರಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಯುವ ಸಮೂಹವನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದತ್ತ ಆಕರ್ಷಿಸಲು ಹೊಸ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ವಿವರಿಸಿದರು. ಶಾಸಕರಾದ ಶ್ರೀಯುತ ರವಿಸುಬ್ರಹ್ಮಣ್ಯರವರು ಮಾತನಾಡಿ ಶ್ರೀ ತ್ಯಾಗರಾಜ ಕೋ-ಆಪರೇಟಿವ್ ಬ್ಯಾಂಕ್ ಲಿ., ಮಾದರಿ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಆರ್ಥಿಕವಾಗಿ ಹಿಂದುಳಿದವರಿಗೆ ಅನೇಕ ಯೋಜನೆ ಜಾರಿಗೆ ತಂದಿದೆಯೆಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಫಲಾನುಭವಿಗಳಿಗೆ ಕೇಂದ್ರ ಸಚಿವ ಶ್ರೀಯುತ ವಿ.ಸೋಮಣ್ಣರವರು ವಾಹನದ ಕೀಯನ್ನು ವಿತರಿಸಿದರು. ಬ್ಯಾಂಕಿನ ಹಿರಿಯ ಸದಸ್ಯರನ್ನು ಗೌರವಿಸಲಾಯಿತು. ಸಮಾರಂಭದಲ್ಲಿ ನಿರ್ದೇಶಕ ಮಂಡಳಿ ಸದಸ್ಯರುಗಳು ಉಪಸ್ಥಿತರಿದ್ದರು.

ಶಿವ ಸಹಕಾರಿ ಬ್ಯಾಂಕ್ ನಿ, ದಾವಣಗೆರೆ : ಬ್ಯಾಂಕಿನ ಅನುಭವ ಮಂಟಪ ಶಾಖೆಯ ನೂತನ ಕಟ್ಟಡದ ಲೋಕಾರ್ಪಣೆ

ದಾವಣಗೆರೆ: ಶ್ರೀ ಶಿವಪ್ರಕಾಶ ಶಿವಾಚಾರ್ಯ ಸ್ವಾಮಿಗಳವರು ಪಟ್ಟಾಧ್ಯಕ್ಷರು, ಹರಳಕಟ್ಟೆ ಶಾಖಾಮಠ, ಶ್ರೀ ತರಳಬಾಳು ಜಗದ್ಗುರು ಬೃಹನ್ನರ ಸಿರಿಗೆರೆ, ಇವರ ಅಮೃತ ಹಸ್ತದಿಂದ, ದಿನಾಂಕ: 17.06.2026ರಂದು ಅನುಭವ ಮಂಟಪ ಶಾಖೆಯ ಹೊಸ ಕಟ್ಟಡದ ಲೋಕಾರ್ಪಣೆ ಕಾರ್ಯಕ್ರಮವನ್ನು ಮಾಡಲಾಯಿತು ಮತ್ತು ಈ ದಿನದಿಂದ ಬ್ಯಾಂಕಿನ ಕೆಲಸಕಾರ್ಯಗಳು ಸದರಿ ಕಟ್ಟಡದಲ್ಲಿ ನಡೆಯುತ್ತಿದ್ದು ಗ್ರಾಹಕರಿಗೆ ಅನುಕೂಲವಾಗಲು ಹೊಸದಾಗಿ ಲಾಕರ್ ಸೌಲಭ್ಯ ಒದಗಿಸಲಾಗಿದ್ದು ಹಾಗೂ ಆಧುನಿಕ ಬ್ಯಾಂಕಿಂಗ್ ಸೇವೆ ಸೌಲಭ್ಯಗಳಾದ RTGS/NEFT, IMPS, ATM, POS, UPI, SMS Banking, Mobile Banking, ಅತೀ ಕಡಿಮೆ ಬಡ್ಡಿ ದರದಲ್ಲಿ ಕಾಲವಿಳಂಬವಿಲ್ಲದೆ ಸಾಲ ಸೌಲಭ್ಯ ದೊರೆಯುತ್ತದೆ.



ಸಮಾರಂಭದಲ್ಲಿ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ಎಂ.ಬಿ. ಸಂಗಮೇಶ್ವರ ಗೌಡರು, ಉಪಾಧ್ಯಕ್ಷರಾದ ಶ್ರೀ ಐಗೂರ್ ಸಿ. ಚಂದ್ರಶೇಖರ್ ಮತ್ತು ನಿರ್ದೇಶಕರುಗಳಾದ ಶ್ರೀ ಡಿ.ಎಂ ಬಸವರಾಜ್, ಡಾ. ಹೆಚ್.ಎಸ್. ಮಂಜುನಾಥ್ ಕುರ್ಕಿ, ಶ್ರೀ ಜಿ.ಪಿ.ವಾಗೀಶ್ ಬಾಬು, ಶ್ರೀ ಜಿ.ಎಸ್. ಸಿದ್ದಪ್ಪ, ಶ್ರೀ ಜಯಣ್ಣ ಹೆಚ್. ಶ್ರೀ ಸಿ.ದೊಡ್ಡಬಸಪ್ಪ, ಶ್ರೀ ಡಿ.ಎಂ. ಶಿವಕುಮಾರ್, ಶ್ರೀಮತಿ ಶಂಕ್ರಮ್ಮ, ಶ್ರೀಮತಿ ಡಿ.ಹೆಚ್. ಉಮಾ, ಶ್ರೀಮತಿ ಡಿ.ಎಲ್. ಅನಿತಾ, ಶ್ರೀ ಜಿ. ನಂಜನಗೌಡರು, ಶ್ರೀ ಎಸ್ ನಾಗರಾಜ್ ಹಾಗೂ ವ್ಯವಸ್ಥಾಪನ ಸಮಿತಿ ಸದಸ್ಯರಾದ ಶ್ರೀ ಬಿ ಕುಬೇರಪ್ಪ, ಶ್ರೀ ಈ ಚಂದ್ರಣ್ಣ, ಶ್ರೀಮತಿ ಹೆಚ್.ವಿ. ಸರಸ್ವತಮ್ಮ, ಮತ್ತು ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಜಿ.ಎಂ ನಾಗಪ್ಪ ಮತ್ತು ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಸದಸ್ಯರು, ಗ್ರಾಹಕರು ಉಪಸ್ಥಿತರಿದ್ದರು.



ಒನ್‌ಲೈನ್ ನ್ಯೂಸ್

ಈ ಪುಟದಲ್ಲಿನ ಸುದ್ದಿಗಳನ್ನು ಓದಿದ್ದೀರಾ...?

ಕುತೂಹಲಕಾರಿಯಾದ ಸುದ್ದಿಗಳು ನಿಮ್ಮ ಕಣ್ಣು ತಪ್ಪಿದ್ದರೆ, ಇಲ್ಲಿವೆ ಓದಿ.

- ಗುಜರಾತಿನ ಕಚ್ ಜಿಲ್ಲೆಯಲ್ಲಿರುವ ಮಾಧಾಪುರ ಗ್ರಾಮವೊಂದರಲ್ಲಿ 17 ವಿವಿಧ ಬ್ಯಾಂಕ್ ಶಾಖೆಗಳಿವೆ. ಈ ಬ್ಯಾಂಕ್ ಶಾಖೆಗಳಲ್ಲಿ ಗ್ರಾಮಸ್ಥರು ಬರೋಬ್ಬರಿ ರೂ.7,000 ಕೋಟಿಗೂ ಹೆಚ್ಚು ಹಣವನ್ನು ನಿಶ್ಚಿತ ಠೇವಣಿಯಾಗಿರಿಸಿದ್ದಾರೆ. ಕಾರಣ; ಈ ಗ್ರಾಮದ ಸುಮಾರು 1,200ಕ್ಕೂ ಹೆಚ್ಚು ಕುಟುಂಬಗಳ ಮಕ್ಕಳು ಲಂಡನ್, ಅಮೆರಿಕ, ಆಫ್ರಿಕಾ, ಮತ್ತು ಗಲ್ಫ್ ದೇಶಗಳಲ್ಲಿ ನೆಲೆಸಿದ್ದು, ಇವರುಗಳು ತಾವು ವಿದೇಶದಲ್ಲಿ ಗಳಿಸಿದ ಹಣವನ್ನು ತಮ್ಮ ಗ್ರಾಮದ ಬ್ಯಾಂಕುಗಳಲ್ಲಿ ಇರಿಸಿದ್ದಾರೆ.
- ವಿಶ್ವದಲ್ಲೇ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಸುಮಾರು ವಜ್ರವೆಂದರೆ ಭಾರತ ಮೂಲದ ಕೋಹಿನೂರ್ ವಜ್ರವಾಗಿದೆ. 105.6 ಕ್ಯಾರಟ್ ತೂಕದ ಕೋಹಿನೂರ್ ವಜ್ರವನ್ನು ಎಂದಿಗೂ ಖರೀದಿಸಲಾಗದ ಅಥವಾ ಮಾರಾಟ ಮಾಡಲಾಗದ ಐತಿಹಾಸಿಕ ಮಹತ್ವ ಉಳ್ಳದಾದ್ದರಿಂದ ಅದಕ್ಕೆ ಬೆಲೆಕಟ್ಟಲಾಗದು ಎಂದು ಪರಿಗಣಿಸಲಾಗಿದೆ. ಆದಾಗ್ಯೂ, ಹಣಕಾಸು ತಜ್ಞರು ಮತ್ತು ರತ್ನಶಾಸ್ತ್ರಜ್ಞರು ಅದರ ಮೌಲ್ಯವನ್ನು ಸರಿಸುಮಾರು ರೂ.3,300 ಕೋಟಿಯಿಂದ ರೂ.83,000 ಕೋಟಿಗೂ ಹೆಚ್ಚು ಎಂದು

ಅಂದಾಜಿಸಿದ್ದಾರೆ.

- ಮುಧೋಳ ತಾಲೂಕಿನ ಯುವ ರೈತ ಮಹೇಶ್ ಕೊಳಾರು ಕೇವಲ 500 ರೂಪಾಯಿಗಳ ಆರಂಭಿಕ ಬಂಡವಾಳದೊಂದಿಗೆ ಸಣ್ಣ ಜಾಗದಲ್ಲಿ ಕೇವಲ 30 ಅಣಬೆ ಬ್ಯಾಂಗ್‌ಗಳೊಂದಿಗೆ ಕೃಷಿ ಬೆಳೆಯಲಾರಂಭಿಸಿದ್ದು, ಇಂದು ದಿನಕ್ಕೆ ಸುಮಾರು 200 ಕೆ.ಜಿ. ಅಣಬೆ ಉತ್ಪಾದಿಸುವ ಮಟ್ಟಕ್ಕೆ ತಲುಪಿದ್ದು, ತಿಂಗಳಿಗೆ ಲಕ್ಷಾಂತರ ರೂಪಾಯಿಗಳಿಸುತ್ತಿದ್ದಾರೆ.
- ಮಧ್ಯಪ್ರದೇಶದ ಸೀಹೋರ್‌ನ ವಿನಯ್ ಮತ್ತು ವಿವೇಕ್ ರುಢಿಯಾ ಅವರುಗಳು ತಮ್ಮ ತಾತ ಸೇತ್ ಜುಮ್ಮಾ ಲಾಲ್ ರುಢಿಯಾ ಅವರು 109 ವರ್ಷಗಳ ಹಿಂದೆ ಮೊದಲ ಬ್ರಿಟಿಷ್ ಸರ್ಕಾರಕ್ಕೆ ಮಹಾ ಯುದ್ಧದ ಖರ್ಚಿಗಾಗಿ ನೀಡಿದ್ದ ರೂ. 35 ಸಾವಿರ ಸಾಲವನ್ನು ಮರುಪಾವತಿಸಬೇಕು ಎಂದು ಜಮೀನುದಾರ ಸೇತ್ ಜುಮ್ಮಾ ಲಾಲ್ ರುಢಿಯಾ ಅವರಿಗೆ ಸೇರಿದ ಹಳೆಯ ದಾಖಲೆಗಳ ಆಧಾರದಲ್ಲಿ ಸಲ್ಲಿಸಿದ್ದ ಕೋರಿಕೆಯನ್ನು ಪರಿಶೀಲಿಸಲು ಬ್ರಿಟಿಷ್ ಸರ್ಕಾರ ಒಪ್ಪಿದೆ ಎಂದು ಹೇಳಿದ್ದಾರೆ.

ಹಿ ದು ಗ ರ ಅ ನಿ ಸಿ ಕೆ . . .



ಸಾಧ್ಯತೆ ತಳ್ಳಿ ಹಾಕುವಂತಿಲ್ಲ : ಸದ್ಯದಲ್ಲೇ ಯುಪಿಎ ದೊಡ್ಡ ವಹಿವಾಟುಗಳ ಮೇಲೆ ಶುಲ್ಕಗಳನ್ನು ವಿಧಿಸಲಾಗುವಂತೆ ಕಾಯ್ದೆ ತಿದ್ದುಪಡಿ ಮಾಡಲಾಗಿದ್ದು, ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ. ಮುಂದಿನ ದಿನಗಳಲ್ಲಿ ಇದು ನಿಶ್ಚಯವಾಗಿ ದೊಡ್ಡ ವಹಿವಾಟು ನಡೆಸುವವರ ಮೇಲೂ ಶುಲ್ಕಗಳನ್ನು ವಿಧಿಸಲಾಗುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ.

► ಪಿ.ಕೆ. ನಾರಾಯಣ ಮೂರ್ತಿ, ಚಿಕ್ಕಮಗಳೂರು

ಕಿರುಕುಳ ನಿಂತಿಲ್ಲ : ವೈಯಕ್ತಿಕ ಸಾಲ, ಕಾರು ಸಾಲ ಅಥವಾ ವಾಹನ ಸಾಲ ಪಡೆದು ಅದನ್ನು ಮರುಪಾವತಿ ಮಾಡದ ಗ್ರಾಹಕರಿಂದ ಸಾಲ ವಸೂಲಿ ಉದ್ದೇಶಕ್ಕಾಗಿ ಅವರ ಮೊಬೈಲ್ ಫೋನ್ ಅಥವಾ ಲ್ಯಾಪ್ಟಾಪ್‌ಗಳನ್ನು ನಿಷ್ಕ್ರಿಯಗೊಳಿಸಲು ಬ್ಯಾಂಕುಗಳಿಗೆ ಅವಕಾಶ ಇಲ್ಲ ಎಂದು ರಿಸರ್ವ್ ಬ್ಯಾಂಕ್ ಸ್ಪಷ್ಟಪಡಿಸಿದೆ. ಆದರೂ ಕೆಲ ಮೈಕ್ರೋ ಹಣಕಾಸು ಸಂಸ್ಥೆಗಳು ಗ್ರಾಹಕರಿಗೆ ಕಿರುಕುಳ ಕೊಡುವುದು ನಿಂತಿಲ್ಲ.

► ನಂದಕುಮಾರ್ ಕೆ.ಆರ್., ತುಮಕೂರು

ಸಂಪಾದಕರು :

ಪುಂಡಲಿಕ ಎನ್. ಕೇರೂರೆ,
ಮುಖ್ಯಕಾರ್ಯನಿರ್ವಹಣಾಧಿಕಾರಿ,
ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ
ಮಹಾಮಂಡಳ ನಿ., ಬೆಂಗಳೂರು.

ಇವರಿಗೆ,

Edited, Published and printed by Pundalik N. Kerure, C.E.O. on behalf of the
Karnataka State Co-operative Urban Banks Federation Ltd., Bangalore - 560027.
Published at : # 132, K.H. Road, Bangalore - 560027.
Printed at : Navarathna Printers, #35, 3rd Cross, Sudhamanagar, Bangalore - 560027.